



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಗುರುವಾರ, ೦೯, ಜನವರಿ, ೨೦೨೫(ಪುಷ್ಯ, ೧೯, ಶಕವರ್ಷ, ೧೯೪೬) BENGALURU, THURSDAY, 09, JANUARY, 2025(PUSHYA, 19, SHAKAVARSHA, 1946)	ಸಂ. ೧೬ No. 16
------------------------	--	------------------

PARLIAMENTARY AFFAIRS AND LEGISLATION SECRETARIAT

NOTIFICATION

NO: DPAL 62 SHASANA 2024, BENGALURU, DATED: 09.01.2024

The Karnataka Motor Vehicles Taxation (Second Amendment) Bill, 2024 ಇದಕ್ಕೆ 2025ರ ಜನವರಿ ತಿಂಗಳ 08ನೇ ದಿನಾಂಕದಂದು ರಾಜ್ಯಪಾಲರ ಅನುಮತಿ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧಿನಿಯಮ ಸಂಖ್ಯೆ: 03 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ IV-A) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

KARNATAKA ACT NO. 03 OF 2025

(First Published in the Karnataka Gazette Extra-ordinary on the 09th day of January 2025)

THE KARNATAKA MOTOR VEHICLES TAXATION (SECOND AMENDMENT) ACT, 2024

(Received the assent of the Governor on the 08th day of January 2025)

An Act further to amend the Karnataka Motor Vehicles Taxation Act, 1957.

Whereas it is expedient further to amend the Karnataka Motor Vehicles Taxation Act, 1957 (Karnataka Act 35 of 1957) for the purpose hereinafter appearing:

Be it enacted by the Karnataka State Legislature in the seventy fifth year of the Republic of India as follows:-

1. Short title and commencement.- (1) This Act may be called the Karnataka Motor Vehicles Taxation (Second Amendment) Act, 2024.

(2) It shall come into force from such date as the State Government may, by notification in the official Gazette, appoint.

2. Amendment of section 3A.- In the Karnataka Motor Vehicles Taxation Act, 1957 (Karnataka Act 35 of 1957) in section 3A, after sub-section (1A), the following shall be inserted, namely:-

“(1B) In Addition to the existing cess of the tax levied under section 3 on the Motor Vehicles registered under the provisions of the Motor Vehicles Act, 1988 (Central Act 59 of 1988), additional cess of Rupees Five Hundred for two wheeler and Rupees One Thousand for Motor Cars shall be levied and collected on the non-transport vehicles at the time of registration for the purpose of the Karnataka Motor Transport and other Allied Workers Social Security and Welfare Fund.

Explanation: For the purpose of this sub-section ‘non-transport vehicles’ means as specified by a Notification by the Central Government under the provisions of the Motor Vehicles Act, 1988.”

3. Power to remove difficulty.- (1) If any difficulty arises in giving effect to the provisions of the Karnataka Motor Vehicles Taxation (Second Amendment) Act, 2024, the State Government may by notification in the Official Gazette, make such provisions as may appear to it to be necessary or expedient for purpose of removing the difficulty:

Provided that, no such order shall be made after the expiry of a period of two years from the date of commencement of the Karnataka Motor Vehicles Taxation (Second Amendment) Act, 2024.

(2) Every order made under sub-section (1), shall as soon as after it is made, be laid before the State Legislature.

By Order and in the name of
the Governor of Karnataka,

G.SRIDHAR
Secretary to Government
Department of Parliamentary
Affairs and Legislation

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಶಾಇ 62 ಶಾಸನ 2024, ಬೆಂಗಳೂರು, ದಿನಾಂಕ: 09.01.2025

The Kannada Language Comprehensive Development Act, 2022 (Karnataka Act No. 13 of 2023)ರ ಪ್ರಕರಣ 6 ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Motor Vehicles Taxation (Second Amendment) Act, 2024(Karnataka Act No of 2025) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2025 ರ ಕರ್ನಾಟಕ ಅಧಿನಿಯಮ ಸಂಖ್ಯೆ: 03

(2025ರ ಜನವರಿ ತಿಂಗಳ 09ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ಅಧಿನಿಯಮ, 2024

(2025ರ ಜನವರಿ ತಿಂಗಳ 08ನೇ ದಿನಾಂಕದಂದು ರಾಜ್ಯ ಪಾಲರಿಂದ ಅನುಮತಿಯನ್ನು ಪಡೆಯಲಾಗಿದೆ)

ಕರ್ನಾಟಕ ಮೋಟಾರು ವಾಹನಗಳ ತೆರಿಗೆನಿರ್ಧರಣೆ ಅಧಿನಿಯಮ, 1957ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ಅಧಿನಿಯಮ, 1957 (1957ರ ಕರ್ನಾಟಕ ಅಧಿನಿಯಮ 35)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೈದನೇ ವರ್ಷದಲ್ಲಿ ಕರ್ನಾಟಕ ರಾಜ್ಯದ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಮೋಟಾರು ವಾಹನಗಳ ತೆರಿಗೆನಿರ್ಧರಣೆ (ಎರಡನೇ ತಿದ್ದುಪಡಿ) ಅಧಿನಿಯಮ, 2024 ಎಂದು ಕರೆಯತಕ್ಕದ್ದು.

(2) ಇದು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕಗೊತ್ತುಪಡಿಸಬಹುದಾದಂಥ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. 3ಎ ಪ್ರಕರಣದ ತಿದ್ದುಪಡಿ.-ಮೂಲಅಧಿನಿಯಮದ 3ಎಪ್ರಕರಣದ (1ಎ) ಉಪ-ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

“(1ಬಿ)ಮೋಟಾರು ವಾಹನಗಳ ಅಧಿನಿಯಮ, 1988 (1988ರ ಕೇಂದ್ರ ಅಧಿನಿಯಮ 59)ರ ಉಪಬಂದಗಳ ಅಡಿಯಲ್ಲಿ ನೋಂದಣಿಯಾದಮೋಟಾರು ವಾಹನಗಳಿಗೆ 3ನೇ ಪ್ರಕರಣದಡಿಯಲ್ಲಿ ವಿಧಿಸಲಾದ ತೆರಿಗೆಯ ಜೊತೆಗೆ, ಹೆಚ್ಚುವರಿ ಉಪಕರವನ್ನು ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿನಿಧಿಯ ಉದ್ದೇಶಕ್ಕಾಗಿ ಸಾರಿಗೆತರ ವಾಹನಗಳ ನೋಂದಣಿ ಸಮಯದಲ್ಲಿ ದ್ವಿಚಕ್ರ ವಾಹನಗಳಿಗೆ ಐದು ನೂರು ರೂಪಾಯಿಗಳು ಹಾಗೂ ಮೋಟಾರು ಕಾರುಗಳಿಗೆ ಒಂದು ಸಾವಿರ ರೂಪಾಯಿಗಳನ್ನು ವಿಧಿಸತಕ್ಕದ್ದು ಮತ್ತು ಸಂಗ್ರಹಿಸತಕ್ಕದ್ದು.

ವಿವರಣೆ: ಈ ಉಪ-ಪ್ರಕರಣದ ಉದ್ದೇಶಕ್ಕಾಗಿ 'ಸಾರಿಗೆತರ ವಾಹನ' ಎಂದರೆ ಮೋಟಾರು ವಾಹನಗಳ ಅಧಿನಿಯಮ, 1988ರ ಉಪಬಂಧಗಳಡಿ ಕೇಂದ್ರಸರ್ಕಾರವು ಅಧಿಸೂಚನೆ ಮೂಲಕ ನಿರ್ದಿಷ್ಟಪಡಿಸಿದಂತೆ ಇರುವುದು".

3. ತೊಂದರೆಗಳನ್ನು ನಿವಾರಿಸುವ ಅಧಿಕಾರ.-(1) ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ಅಧಿನಿಯಮ, 2024ರ ಉಪಬಂಧಗಳನ್ನು ಜಾರಿಗೆ ತರುವಾಗ, ಯಾವುದೇ ತೊಂದರೆಗಳು ಉದ್ಭವಿಸಿದಲ್ಲಿ, ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, ತೊಂದರೆಗಳನ್ನು ನಿವಾರಿಸುವ ಉದ್ದೇಶಕ್ಕಾಗಿ ಅವಶ್ಯಕ ಅಥವಾ ಯುಕ್ತವೆಂದು ಕಂಡುಬರುವಂಥ ಉಪಬಂಧಗಳನ್ನು ಕಲ್ಪಿಸಬಹುದು:

ಪರಂತು, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ಅಧಿನಿಯಮ, 2024ರ ಪ್ರಾರಂಭದ ದಿನಾಂಕದಿಂದ ಎರಡು ವರ್ಷಗಳ ಅವಧಿಯು ಮುಕ್ತಾಯಗೊಂಡ ತರುವಾಯ ಯಾವುದೇ ಅಂಥ ಆದೇಶವನ್ನು ಮಾಡತಕ್ಕದ್ದಲ್ಲ.

(2) ಉಪಪ್ರಕರಣ (1) ರಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು, ಅದನ್ನು ಮಾಡಿದ ತರುವಾಯ ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

The above translation of the Karnataka Motor Vehicles Taxation (Second Amendment) Act, 2024 (Karnataka Act No. 03 of 2025) shall be an authoritative text in Kannada language under section 6 of the Kannada Language Comprehensive Development Act, 2022 (Karnataka Act No. 13 of 2023).

ಧಾವರ್ಚಂದ್ ಗೆಹ್ಲೋಟ್
ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

ಜಿ. ಶ್ರೀಧರ್
ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.